



ಪಟ್ಟಣ ಸಹಕಾರ ಬ್ಯಾಂಕುಗಳ

ವಾರ್ತಾ ಪತ್ರಿಕೆ

ಕರ್ನಾಟಕ ರಾಜ್ಯ
ಸಹಕಾರ ಪಟ್ಟಣ
ಬ್ಯಾಂಕುಗಳ
ಮಹಾಮಂಡಳದ
ಅಧಿಕೃತ ವಾರಪತ್ರಿಕೆ

ಸಂಪುಟ : 29 | ಸಂಚಿಕೆ : 01 | ಏಪ್ರಿಲ್ 13, 2022 | ಬುಧವಾರ | ಪುಟಗಳು : 8 | ಬೆಲೆ : 2/-

ಆರ್‌ಬಿಐ ಬಡ್ಡಿ ದರ ಯಥಾಸ್ಥಿತಿ; ಹಣದುಬ್ಬರ ಏರಿಕೆ, ಜಿಡಿಪಿ ಇಳಿಕೆ

ನವದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ರೆಪೊ ದರದಲ್ಲಿ ಬದಲಾವಣೆ ಮಾಡದಿರಲು ಶುಕ್ರವಾರ ನಿರ್ದೇಶಿಸಿದ್ದು, ಶೇ.4ರಷ್ಟು ರೆಪೊ ದರ ಮುಂದುವರಿಯಲಿದೆ. ರಿಸರ್ವ್ ರೆಪೊ ದರದಲ್ಲಿ ಯಥಾಸ್ಥಿತಿ (ಶೇ.3.35) ಕಾಯ್ದುಕೊಳ್ಳಲು ತೀರ್ಮಾನಿಸಲಾಗಿದೆ.

2022-23ನೇ ಸಾಲಿನ ಮೊದಲ ದ್ವೈಮಾಸಿಕ ಹಣಕಾಸು ನೀತಿ ಸಭೆಯಲ್ಲಿ ಕೈಗೊಳ್ಳಲಾಗಿರುವ ಕ್ರಮಗಳನ್ನು ಆರ್‌ಬಿಐ ಗವರ್ನರ್ ಶಕ್ತಿಶಾಲಿ ದಾಸ್ ಪ್ರಕಟಿಸಿದರು. ಸತತ 11ನೇ ಬಾರಿಗೆ ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ಇದರಿಂದಾಗಿ ಗೃಹಸಾಲ, ವಾಹನ ಸಾಲ, ವೈಯಕ್ತಿಕ ಸಾಲದ ಬಡ್ಡಿದರದಲ್ಲಿ ಬದಲಾವಣೆಗಳು ಆಗುವ ಸಾಧ್ಯತೆ ಇಲ್ಲ.

ರಷ್ಯಾ - ಉಕ್ರೇನ್ ಸಂಘರ್ಷ, ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆಯ ಕಾರಣಗಳಿಂದಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ ಚಿಲ್ಲರೆ ಹಣದುಬ್ಬರವು ಶೇಕಡ 5.7 ರಷ್ಟಿರಲಿದೆ ಎಂದು ಅಂದಾಜಿಸಲಾಗಿದೆ. ದೇಶದಲ್ಲಿ ಹಣದುಬ್ಬರವು ಶೇಕಡ 4.5 ರಷ್ಟಿರಲಿದೆ ಎಂದು ಫೆಬ್ರುವರಿಯಲ್ಲಿ ಅಂದಾಜಿಸಲಾಗಿತ್ತು.

ಈ ಹಣಕಾಸು ವರ್ಷದಲ್ಲಿ ಅರ್ಥ ವ್ಯವಸ್ಥೆಯ ಬೆಳವಣಿಗೆ ದರ (ಜಿಡಿಪಿ) ಶೇ.7.2 ರಷ್ಟಿರಲಿದೆ ಎಂದು ಅಂದಾಜಿಸಲಾಗಿದೆ. ಜಿಡಿಪಿ ಶೇ. 7.8ರಷ್ಟು ಇರಲಿದೆ ಎಂದು ಈ ಹಿಂದೆ ಅಂದಾಜಿಸಲಾಗಿತ್ತು. 'ಯುರೋಪ್‌ನ ಪರಿಸ್ಥಿತಿಯು



(ರಷ್ಯಾ-ಉಕ್ರೇನ್ ಸಂಘರ್ಷ) ಜಾಗತಿಕ ಆರ್ಥಿಕತೆಯ ಹಳಿ ತಪ್ಪಿಸಬಹುದು' ಎಂದು ಶಕ್ತಿಶಾಲಿ ದಾಸ್ ಕಳವಳ ವ್ಯಕ್ತಪಡಿಸಿದ್ದಾರೆ. ಆರ್‌ಬಿಐ ಪ್ರಕಟಣೆಯ ಬೆನ್ನಲ್ಲೇ ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 110 ಅಂಶ ಕಡಿಮೆಯಾಗಿ 58,927 ಅಂಶ ತಲುಪಿದರೆ, ರಾಷ್ಟ್ರೀಯ ಷೇರುಪೇಟೆ ಸಂವೇದಿ ಸೂಚ್ಯಂಕ ನಿಫ್ಟಿ 17,628 ಅಂಶಗಳಲ್ಲಿ ವಹಿವಾಟು ನಡೆದಿದೆ.

ದಿನಾಂಕ : 22.04.2022ರಂದು ರಾಜ್ಯದ ಪಟ್ಟಣ ಸಹಕಾರ ಬ್ಯಾಂಕುಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಅಧಿಕಾರಿಗಳು ಮತ್ತು IT Headsಗಳಿಗೆ ಬೆಳಗಾವಿಯಲ್ಲಿ ಒಂದು ದಿನದ ರಾಜ್ಯ ಮಟ್ಟದ ವಿಚಾರ ಸಂಕಿರಣ

ಬೆಂಗಳೂರು : ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳ ಮತ್ತು Trust Systems & Software (I) Private Ltd., ಇವರ ಸಹಯೋಗದೊಂದಿಗೆ ದಿನಾಂಕ : 22ನೇ ಏಪ್ರಿಲ್ 2022ರಂದು ಪಟ್ಟಣ ಸಹಕಾರ ಬ್ಯಾಂಕುಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ, ಅಧಿಕಾರಿಗಳಿಗೆ ಮತ್ತು IT Headsಗಳಿಗೆ ಒಂದು ದಿನದ ರಾಜ್ಯ ಮಟ್ಟದ ವಿಚಾರ ಸಂಕಿರಣವನ್ನು "ಹೋಟೆಲ್ ಆದರ್ಶ ಪ್ಯಾಲೇಸ್", ನಂ.3360, 2ಬಿ, ಕಾಲೇಜ್ ರಸ್ತೆ, ಲಿಂಗರಾಜ ಕಾಲೇಜ್ ಎದುರುಗಡೆ, ಖಡೇ ಬಜಾರ್, ಕ್ಯಾಂಪ್, ಬೆಳಗಾವಿ-590001 ಇಲ್ಲಿ ಏರ್ಪಡಿಸಲಾಗಿದೆ.

ಈ ವಿಚಾರ ಸಂಕಿರಣದಲ್ಲಿ (1) Recent RBI Guidelines for Urban Co-operative Banks, (2) The New trends in Banking Software for Co-operative Banks, Technology trends in cloud computing for UCB's. (3) The RBI Compliances for Data Center, DR Centre and Cyber-Security based on cloud for Co-operative Banks. (4) Investment Management. ವಿಷಯಗಳ ಕುರಿತು ನುರಿತ ತಜ್ಞರುಗಳಿಂದ ಉಪನ್ಯಾಸ ನೀಡಲಾಗುವುದು. ಸದರಿ ಕಾರ್ಯಕ್ರಮವನ್ನು ದಿನಾಂಕ : 22.04.2022ರಂದು ಬೆಳಿಗ್ಗೆ 8.30 ಗಂಟೆಗೆ ಉಪಹಾರ ಹಾಗೂ ನೋಂದಣಿಯೊಂದಿಗೆ ಪ್ರಾರಂಭಿಸಲಾಗುವುದು. ಈ ವಿಚಾರ ಸಂಕಿರಣದಲ್ಲಿ ಒಂದು ಬ್ಯಾಂಕಿನಿಂದ 4 (ನಾಲ್ಕು) ಜನ ಭಾಗವಹಿಸಬಹುದಾಗಿದೆ. ಭಾಗವಹಿಸುವವರು ನಮ್ಮ ಮಹಾಮಂಡಳದಲ್ಲಿ ದಿನಾಂಕ : 18.04.2022ರೊಳಗಾಗಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಲು ಕೋರಲಾಗಿದೆ. ಮುಂಚಿತವಾಗಿ ನೋಂದಾಯಿಸಿದ ಪ್ರತಿನಿಧಿಗಳಿಗೆ ಮಾತ್ರ ಅವಕಾಶವಿರುತ್ತದೆ. ಈ ವಿಚಾರ ಸಂಕಿರಣದಲ್ಲಿ ತಾವುಗಳು ಭಾಗವಹಿಸಿ, ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಮಹಾಮಂಡಳದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಪುಂಡಲೀಕ ಎನ್. ಕೇರೂರೆ ಕೋರಿರುತ್ತಾರೆ.



ಬಿ ಶಿವಮೊಗ್ಗ ಅರೆಕಾನಬ್ ಮಂಡಿ
ಮಂಚೇಂಬ್ ಕೋ-ಆಪರೇಟಿವ್ ಬ್ಯಾಂಕ್
ಅ., : ರೂ.270.15ಲಕ್ಷ ಲಾಭ



ಬಿ ಬೆಂಗಳೂರು ನಿಜ ಕೋ-
ಆಪರೇಟಿವ್ ಬ್ಯಾಂಕ್ : ರೂ.24.40
ಕೋಟಿ ನಿವ್ವಳ ಲಾಭ



ನಿಮ್ಮ ಪ್ರಶ್ನೆ -
ನಮ್ಮ ಉತ್ತರ



ಅತೀಯ ಸಹಕಾರಿಗಳೇ...



ರೈತ ಪರವಾದ ನೈಜ ಕಾಳಜಿಯನ್ನು ಸರ್ಕಾರಗಳು ತೋರಿಸಬೇಕಾಗಿದೆ

ಕಳೆದ ವರ್ಷ ರಾಜ್ಯದಲ್ಲಿ 635 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ ಹಾಗೂ ಕಳೆದ ಮೂರು ವರ್ಷಗಳಲ್ಲಿ 2,397 ಮಂದಿ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನುವುದು ರಾಜ್ಯದ ಕಂದಾಯ ಇಲಾಖೆಯ ಮಾಹಿತಿ ನೀಡಿರುವ ಮಾಹಿತಿ. ಇದಕ್ಕೆ ಕಾರಣ; ಸಾಲಭಾದೆ, ಬೆಳೆ ನಷ್ಟ, ಬರಗಾಲ, ಅತೀವೃಷ್ಟಿಯಿಂದ ಕಂಗಾಲಾಗಿರುವ ರೈತರು ಆತ್ಮಹತ್ಯೆಯತ್ತ ಮುಖ ಮಾಡುತ್ತಿದ್ದಾರೆ. ರೈತರ ಹೆಸರಿನಲ್ಲೇ ಅಧಿಕಾರಕ್ಕಿರುವ ಸರ್ಕಾರದ ಅವಧಿಯಲ್ಲೇ ರೈತರ ಆತ್ಮಹತ್ಯೆ ಹೆಚ್ಚಾಗಿದೆ ಎನ್ನುವುದು ಏನನ್ನು ತೋರುತ್ತದೆ.

ರೈತ ಸಮುದಾಯ ಎದುರಿಸುತ್ತಿರುವ ಸಂಕಟದ ಸುದ್ದಿಗಳು, ಆತ್ಮಹತ್ಯೆಯ ಸುದ್ದಿಗಳು, ದಿನನಿತ್ಯದ ಸುದ್ದಿಯಾಗಿದ್ದರೂ, ಸರ್ಕಾರ ಸ್ಪಂದಿಸುತ್ತಿಲ್ಲ. ಇದು ರೈತರನ್ನು ಹತಾಶೆಯ ಕತ್ತಲೆಗೆ ದೂಡಿದೆ. ಒಂದೆಡೆ ನಿಮ್ಮ ಒಳಿತಿಗಾಗಿಯೇ ನಮ್ಮ ಸರ್ಕಾರವಿದೆ ಎಂದು ಹೇಳುವ ಕೇಂದ್ರ ಸರ್ಕಾರ ರಸಗೊಬ್ಬರ ಬೆಲೆಯನ್ನು ಯದ್ವಾತದ್ವಾ ಏರಿಕೆ ಮಾಡಿದೆ. ಈಗ ಒಂದು ಚೀಲ ಗೊಬ್ಬರದ ಬೆಲೆ ರೂ. 1,350 ಆಗಿದೆ. ಅಂದರೆ, ವರ್ಷಕ್ಕೆ 1ಕೋಟಿ 20ಲಕ್ಷ ಟನ್ ಗೊಬ್ಬರ ಬಳಕೆಯಾಗುತ್ತದೆ. ಅಲ್ಲಿಗೆ ಕೇಂದ್ರ ಸರ್ಕಾರ ರೂ.3,600 ಕೋಟಿಯನ್ನು ರೈತರಿಂದ ಸುಲಿಗೆ ಮಾಡುತ್ತಿದೆ. ಅಲ್ಲದೆ ರೈತರು ಉಪಯೋಗವಿಲ್ಲದ, ಸಕಾಲಿಕವಲ್ಲದ ಯೋಜನೆಗಳ ಬಲಿಪಶುಗಳಾಗಿ ಕಂಗಾಲಾಗಿದ್ದಾರೆ.

ಪ್ರಧಾನಿಯವರು 2022ಕ್ಕೆ ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದಿದ್ದರು. ಆದರೆ, ಕೃಷಿಗೆ ಅಗತ್ಯವಿರುವ ಕೀಟನಾಶಕಗಳ ಮೇಲೆ ಶೇ.18ರಷ್ಟು, ಕೃಷಿ ಯಂತ್ರೋಪಕರಣಗಳ ಮೇಲೆ ಶೇ.12ರಷ್ಟು, ರಸಗೊಬ್ಬರದ ಮೇಲೆ ಶೇ.5ರಷ್ಟು ಜಿಎಸ್‌ಟಿ ವಿಧಿಸಿದ್ದಾರೆ. ಇನ್ನೊಂದೆಡೆ, ಈ ವರ್ಷ ರಾಗಿಗೆ ಉತ್ತಮ ಬೆಲೆ ನಿರೀಕ್ಷೆಯಿಂದ ರೈತರು 15 ಲಕ್ಷ ಹೆಕ್ಟೇರ್ ಟನ್ ಬೆಳೆದಿದ್ದಾರೆ. ಇದರಲ್ಲಿ ಕನಿಷ್ಠ ಅರ್ಧದಷ್ಟನ್ನಾದರೂ ಖರೀದಿ ಮಾಡಿ ಎಂದು ಅವರು ಸರ್ಕಾರವನ್ನು ಒತ್ತಾಯ ಮಾಡುತ್ತಿದ್ದಾರೆ. ಆದರೆ, ರಾಜ್ಯ ಸರ್ಕಾರ ಈವರೆಗೆ ಕೇವಲ 1.9 ಲಕ್ಷ ಹೆಕ್ಟೇರ್ ಟನ್ ಖರೀದಿ ಮಾಡಿದೆ. ಉಳಿದ ರಾಗಿಯನ್ನು ಸೂಕ್ತ ಬೆಲೆಗೆ ಕೊಳ್ಳುವವರು ಯಾರು ಎನ್ನುವ ಯಕ್ಷ ಪ್ರಶ್ನೆ ರೈತರನ್ನು ಕಾಡುತ್ತಿದೆ.

ಕೇವಲ ರೈತರ ಹೆಸರಿನಲ್ಲಿ ಅಧಿಕಾರ ಸ್ವೀಕಾರ ಮಾಡಿದರೆ ಸಾಲದು. ರೈತರ ಪ್ರಾಣ ರಕ್ಷಣೆಯ ಜವಾಬ್ದಾರಿ ಕೂಡಾ ಸರ್ಕಾರದ್ದು. ಈ ನಿಟ್ಟಿನಲ್ಲಿ ರೈತ ಪರವಾದ ನೈಜ ಕಾಳಜಿಯನ್ನು ಸರ್ಕಾರಗಳು ತೋರಿಸಬೇಕಾಗಿದೆ. ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಸ್ಥರಿಗೆ ಪರಿಹಾರ ಕೊಟ್ಟು ಕೈತೊಳೆದುಕೊಂಡರೆ ಸಾಲದು. ರೈತರು ಆತ್ಮಹತ್ಯೆಯತ್ತ ಮುಖ ಮಾಡದಂತೆ ಸೂಕ್ತ ಕ್ರಮ ಕೈಗೊಳ್ಳುವ ಜವಾಬ್ದಾರಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮೇಲಿದೆ. ಈ ನಿಟ್ಟಿನಲ್ಲಿ ರೈತನಿಗೆ ಖಾತ್ರಿ ಆದಾಯದ ಭರವಸೆ ನೀಡಬೇಕು. ತಾನು ಬೆಳೆ ತೆಗೆಯಲು ಮಾಡಿದ ವೆಚ್ಚ ವಾಪಸ್ ಬರುತ್ತದೆ ಎಂಬ ಭರವಸೆ ಸಿಕ್ಕರೂ ಸಾಕು ರೈತ ಬದುಕಿಕೊಳ್ಳುತ್ತಾನೆ. ಅಷ್ಟಾದರೂ ಭರವಸೆಯನ್ನು ಸರ್ಕಾರ ನೀಡಲಿ ಎಂದು ಆಶಿಸುತ್ತೇನೆ.

► ಎಚ್.ಕೆ. ಪಾಟೀಲ
ಅಧ್ಯಕ್ಷರು

ದಿ ಶಿವಮೊಗ್ಗ ಅರೆಕಾನಟ್ ಮಂಡಿ ಮಂಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್ ಲಿ., : ರೂ.270.15ಲಕ್ಷ ಲಾಭ

ಶಿವಮೊಗ್ಗ : ಶಿವಮೊಗ್ಗ ಅರೆಕಾನಟ್ ಮಂಡಿ ಮಂಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್ ಲಿ., ಶಿವಮೊಗ್ಗ ದಿನಾಂಕ:31.03.2022ರ ಅಂತ್ಯಗೊಂಡ ಆರ್ಥಿಕ ವರ್ಷದಲ್ಲಿ 4259 ಸದಸ್ಯರನ್ನು ಹೊಂದಿ, ರೂ.346.96ಲಕ್ಷ ಷೇರು ಬಂಡವಾಳ, ರೂ.1353.31 ಲಕ್ಷ ಕಾಯ್ದಿಟ್ಟ ಮತ್ತು ಇತರೆ ನಿಧಿಗಳು, ರೂ.11,425.03 ಲಕ್ಷ ಠೇವಣಿಗಳು, ರೂ.13,535.24 ಲಕ್ಷ ದುಡಿಯುವ ಬಂಡವಾಳ, ರೂ.7,315.28ಲಕ್ಷ ಸಾಲ ಮತ್ತು ಮುಂಗಡಗಳು, ರೂ.4,107.96ಲಕ್ಷ ಹೂಡಿಕೆಗಳು, ಶೂನ್ಯ ಎನ್‌ಪಿಎ ಪ್ರಮಾಣವನ್ನು ಹೊಂದಿದ್ದು, ಅಡೀಟ್ “ಎ” ವರ್ಗೀಕರಣದಲ್ಲಿದ್ದು, ರೂ.270.15ಲಕ್ಷ ಲಾಭವನ್ನು ಗಳಿಸಿ ಬ್ಯಾಂಕು ಪ್ರಗತಿ ಪಥದತ್ತ ಸಾಗುತ್ತಿದೆ ಮತ್ತು ಕಳೆದ ಒಂದು ದಶಕದಿಂದಲೂ ಶೂನ್ಯ ಎನ್‌ಪಿಎಯನ್ನು ಕಾಯ್ದುಕೊಂಡು ಬಂದಿದೆ ಎಂದು ಬ್ಯಾಂಕಿನ ವ್ಯವಸ್ಥಾಪಕರಾದ ಬಿ.ಆರ್. ಚಂದ್ರಮೌಳಿ ಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶ್ರೀಮತಾ ಮಹಿಳಾ ಸಹಕಾರಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಶ್ರೀಮತಿ ಗಾಯತ್ರಿ ದ್ವಾರಕನಾಥ್ ಆಯ್ಕೆ

ಬೆಂಗಳೂರು : ಶ್ರೀಮತಾ ಮಹಿಳಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀಮತಿ ಪದ್ಮಾ ಶೇಷಾದ್ರಿಯವರು ದಿನಾಂಕ : 19.02.2022ರಂದು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅದಕ್ಕೆ ಸಂಬಂಧಿಸಿದಂತೆ ಮಾನ್ಯ ಸಹಕಾರ ಸಂಘಗಳ ನಿಬಂಧಕರ ಆದೇಶದಂತೆ ದಿನಾಂಕ : 19.03.2022ರಂದು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಿದ್ದು, ಚುನಾವಣೆಯಲ್ಲಿ ಶ್ರೀಮತಿ ಗಾಯತ್ರಿ ದ್ವಾರಕನಾಥ್ ರವರು ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆಂದು ಬ್ಯಾಂಕಿನ ಮುಖ್ಯಕಾರ್ಯ ನಿರ್ವಹಣಾಧಿಕಾರಿ ತಿಳಿಸಿರುತ್ತಾರೆ.

ಡಾ|| ಜೆರಾಲ್ಡ್ ಪಿಂಟೊ ಎಮ್.ಸಿ.ಸಿ. ಬ್ಯಾಂಕಿನ ನಿರ್ದೇಶಕರಾಗಿ ಆಯ್ಕೆ

ಮಂಗಳೂರು : ಎಮ್.ಸಿ.ಸಿ. ಬ್ಯಾಂಕಿನ ಆಡಳಿತ ಮಂಡಳಿಯ ನಿರ್ದೇಶಕರಾದ ಡಿ.ಜೆ. ಪತ್ರಾವೊ ಇವರ ನಿಧನದಿಂದ ತೆರವಾದ ಸ್ಥಾನಕ್ಕೆ ಡಾ|| ಜೆರಾಲ್ಡ್ ಪಿಂಟೊ (ಎಮ್‌ಎಸ್‌ಸಿ, ಪಿಎಚ್‌ಡಿ) ಇವರು ನಾಮ ನಿರ್ದೇಶನದ ಮೂಲಕ ಆಯ್ಕೆಯಾಗಿರುತ್ತಾರೆ. ಡಾ|| ಜೆರಾಲ್ಡ್ ಪಿಂಟೊರವರು ಮಿಲಾಗ್ರಿಸ್ ಕಾಲೇಜು, ಕಲ್ಯಾಣಪುರ ಇದರ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿರುತ್ತಾರೆ. ಜೆರಿ ನಿಡ್ಲೋಡಿ ಎಂದೇ ಜನಪ್ರಿಯರಾಗಿರುವ ಡಾ|| ಜೆರಾಲ್ಡ್ ಪಿಂಟೊರವರು ತಮ್ಮ ಲೇಖನಗಳು, ಪುಸ್ತಕಗಳು, ಇತ್ಯಾದಿಗಳಿಗೆ ಹಲವಾರು ಪ್ರಶಸ್ತಿಗಳನ್ನು ಗಳಿಸಿದ್ದು, ಮಹಾನ್ ವಿದ್ವಾಂಸರು, ಸಂಪಾದಕರು, ಸಂಘಟಕರು, ಬರಹಗಾರರು, ಶಿಕ್ಷಣ ತಜ್ಞರು ಹಾಗೂ ಕಾರ್ಯನಿರ್ವಾಹಕರೂ ಆಗಿರುತ್ತಾರೆ.



ಶೀಘ್ರ ಎಲ್ಲಾ ಎಟಿಎಂಗಳಲ್ಲಿ ಕಾರ್ಡ್ ರಹಿತ ನಗದು ಹಿಂಪಡೆಯುವ ಸೌಲಭ್ಯ : ಆರ್‌ಬಿಐ



ನವದೆಹಲಿ : ವಂಚನೆಯನ್ನು ತಡೆಯುವ ಪ್ರಯತ್ನದಲ್ಲಿ, ಎಟಿಎಂಗಳ ಮೂಲಕ ಕಾರ್ಡ್ ರಹಿತ ನಗದು ಹಿಂಪಡೆಯುವಿಕೆಯನ್ನು ಪರಿಚಯಿಸಲು ಎಲ್ಲಾ

ಬ್ಯಾಂಕ್‌ಗಳಿಗೆ ಅನುಮತಿ ನೀಡಲು ರಿಸರ್ವ್ ಬ್ಯಾಂಕ್ ಶುಕ್ರವಾರ ನಿರ್ಧರಿಸಿದೆ.

ಪ್ರಸ್ತುತ, ಎಟಿಎಂಗಳ ಮೂಲಕ ಕಾರ್ಡ್ ರಹಿತ ನಗದು ಹಿಂಪಡೆಯುವಿಕೆಯ ಸೌಲಭ್ಯವನ್ನು ದೇಶದ ಕೆಲವು ಬ್ಯಾಂಕ್‌ಗಳು ಮಾತ್ರ ನೀಡುತ್ತಿವೆ.

‘ಯುಪಿಐ ಬಳಸಿಕೊಂಡು ಎಲ್ಲಾ ಬ್ಯಾಂಕ್‌ಗಳು ಮತ್ತು ಎಟಿಎಂ ನೆಟ್‌ವರ್ಕ್‌ಗಳಲ್ಲಿ ಕಾರ್ಡ್-ರಹಿತ ನಗದು ಹಿಂಪಡೆಯುವ ಸೌಲಭ್ಯವನ್ನು ಲಭ್ಯವಾಗುವಂತೆ ಮಾಡಲು ಈಗ ಪ್ರಸ್ತಾಪಿಸಲಾಗಿದೆ. ಇದರಿಂದ ವಹಿವಾಟು ಸುಲಭವಾಗುವ ಜೊತೆಗೆ, ಭೌತಿಕ ಕಾರ್ಡ್ ಅಗತ್ಯ ಇರುವುದಿಲ್ಲ. ಹಾಗಾಗಿ, ಕಾರ್ಡ್ ಸ್ಕಿಮ್ಮಿಂಗ್, ಕ್ಲೋನಿಂಗ್ ಇತ್ಯಾದಿ ವಂಚನೆಗಳನ್ನು ತಡೆಯಲು ಸಹಾಯವಾಗುತ್ತದೆ’ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.

ಯೂನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (ಯುಪಿಐ) ಬಳಕೆಯ ಮೂಲಕ ಗ್ರಾಹಕರ ದೃಢೀಕರಣವನ್ನು ಸಕ್ರಿಯಗೊಳಿಸಲು ಪ್ರಸ್ತಾಪಿಸಲಾಗಿದೆ. ಆದರೆ, ಅಂತಹ ವಹಿವಾಟುಗಳ ಇತ್ಯರ್ಥವು ಎಟಿಎಂ ನೆಟ್‌ವರ್ಕ್‌ಗಳ ಮೂಲಕ ನಡೆಯುತ್ತದೆ ಎಂದು ಅಭಿವೃದ್ಧಿ ಮತ್ತು ನಿಯಂತ್ರಣ ನೀತಿಗಳ ಹೇಳಿಕೆಯಲ್ಲಿ ತಿಳಿಸಲಾಗಿದೆ. ಎನ್‌ಪಿಸಿಐ, ಎಟಿಎಂ ನೆಟ್‌ವರ್ಕ್‌ಗಳು ಮತ್ತು ಬ್ಯಾಂಕ್‌ಗಳಿಗೆ ಶೀಘ್ರದಲ್ಲೇ ಪ್ರತ್ಯೇಕ ಸೂಚನೆಗಳನ್ನು ನೀಡಲಾಗುವುದು ಎಂದು ಅದು ಹೇಳಿದೆ.

ಆನ್‌ಲೈನ್ ಪ್ಲಾಟ್‌ಫಾರ್ಮಿನಿಂದ ಹೆಚ್ಚು ಬಡ್ಡಿಗೆ ಸಾಲ : ಸ್ಥಿತಿ ವರದಿ ಸಲ್ಲಿಕೆಗೆ ಆರ್‌ಬಿಐಗೆ ಹೈಕೋರ್ಟ್ ಸೂಚನೆ!

ನವದೆಹಲಿ : ಮೊಬೈಲ್ ಅಪ್ಲಿಕೇಶನ್‌ಗಳ ಮೂಲಕ ಅತಿ ಹೆಚ್ಚು ಬಡ್ಡಿದರದಲ್ಲಿ ಅಲ್ಪಾವಧಿಯ ವೈಯಕ್ತಿಕ ಸಾಲಗಳನ್ನು ನೀಡುವ ಆನ್‌ಲೈನ್ ಲೀಡಿಂಗ್ ಪ್ಲಾಟ್‌ಫಾರ್ಮ್‌ಗಳ ಸಮಸ್ಯೆಯನ್ನು ಪರಿಶೀಲಿಸಲು ಸಮಿತಿಯ ವರದಿಯ ಅನುಷ್ಠಾನಕ್ಕೆ ತೆಗೆದುಕೊಂಡ ಕ್ರಮಗಳ ಕುರಿತು ಸ್ಥಿತಿ ವರದಿಯನ್ನು ಸಲ್ಲಿಸುವಂತೆ ದೆಹಲಿ ಹೈಕೋರ್ಟ್ ಆರ್‌ಬಿಐಗೆ ಕೇಳಿದೆ.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿಪಿನ್ ಸಂಘಿ ಮತ್ತು ನ್ಯಾಯಮೂರ್ತಿ ನವೀನ್ ಚಾವ್ಲಾ ಅವರ ಪೀಠವು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಅನ್ನು ಪ್ರತಿನಿಧಿಸುವ ಹಿರಿಯ ವಕೀಲ ವಿ ಗಿರಿ ಅವರಿಗೆ ಸ್ಥಿತಿ ವರದಿಯನ್ನು ಸಲ್ಲಿಸಲು ಸೂಚಿಸಿದ್ದಾರೆ.

ನ್ಯಾಯಾಲಯದ ನಿರ್ದೇಶನ ಏನು?

ತನ್ನ ನಿರ್ದೇಶನದಲ್ಲಿ, ಸಮಿತಿಯ ವರದಿಯನ್ನು ಜಾರಿಗೆ ತರಲು ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂಬುದನ್ನು ತಿಳಿಸುವ ಮುಂದಿನ ವಿಚಾರಣೆಯ ಮೊದಲು ಸ್ಥಿತಿಗತಿ ವರದಿಯನ್ನು ಸಲ್ಲಿಸುವಂತೆ ನ್ಯಾಯಾಲಯವು ಆರ್‌ಬಿಐಗೆ ತಿಳಿಸಿದೆ. ವಾಸ್ತವವಾಗಿ, ನ್ಯಾಯಾಲಯದ ಮುಂದೆ, ವರದಿಯ ಕುರಿತು ಜನರಿಂದ ಸಲಹೆಗಳನ್ನು ಕೇಳಲಾಗಿದೆ ಎಂದು ರಿಸರ್ವ್ ಬ್ಯಾಂಕ್ ವಕೀಲರ ಮೂಲಕ ತಿಳಿಸಿತ್ತು. ಈ ಕುರಿತು ಸ್ಥಿತಿ ವರದಿ ಸಲ್ಲಿಸುವಂತೆ ಕೋರ್ಟ್ ಹೇಳಿದೆ. ಪ್ರಕರಣದ ಮುಂದಿನ ವಿಚಾರಣೆ ಜುಲೈ 20ಕ್ಕೆ ಮುಂದೂಡಿದೆ. PIL ಮೇಲಿನ ವಿಚಾರಣೆಯ ಸಂದರ್ಭದಲ್ಲಿ ಈ

ನಿರ್ದೇಶನಗಳನ್ನು ನೀಡಲಾಗಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಪ್ರಶಾಂತ್ ಭೂಷಣ್, ಈ ವರದಿಯ ಬಗ್ಗೆ ಸರ್ಕಾರವಾಗಲಿ ಅಥವಾ ರಿಸರ್ವ್ ಬ್ಯಾಂಕ್ ಆಗಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.



ವಾಸ್ತವವಾಗಿ, 7 ರಿಂದ 15 ದಿನಗಳ ಅವಧಿಯೊಂದಿಗೆ ತ್ವರಿತ ಸಾಲವನ್ನು ಕ್ಲೈಮ್ ಮಾಡುವ 300ಕ್ಕೂ ಹೆಚ್ಚು ಮೊಬೈಲ್ ಅಪ್ಲಿಕೇಶನ್‌ಗಳು ಪ್ರಸ್ತುತ ಇವೆ ಎಂದು ತೆಲಂಗಾಣ ವ್ಯಕ್ತಿಯೊಬ್ಬರು ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ. ಇದಕ್ಕಾಗಿ 1500 ರೂಪಾಯಿಗಳ ಸಾಲ ವರೆಗೆ 30 ಸಾವಿರ ರೂಪಾಯಿ ನೀಡಲಾಗುತ್ತಿದೆ. ಆದರೆ, ಈ ಪ್ಲಾಟ್‌ಫಾರ್ಮ್‌ಗಳು ಸಂಸ್ಕರಣಾ ಶುಲ್ಕ, ಪ್ಲಾಟ್‌ಫಾರ್ಮ್ ಶುಲ್ಕ, ಸೇವಾ ಶುಲ್ಕ ಇತ್ಯಾದಿಗಳ ಹೆಸರಿನಲ್ಲಿ ಶೇಕಡಾ 35 ರಿಂದ 45 ರಷ್ಟು ಕಡಿತಗೊಳಿಸುತ್ತವೆ ಮತ್ತು ಉಳಿದ ಮೊತ್ತವನ್ನು

ಸಾಲಗಾರನ ಖಾತೆಗೆ ವರ್ಗಾಯಿಸುತ್ತವೆ.

ಇದರ ಮೇಲೆ, ಈ ಪ್ಲಾಟ್‌ಫಾರ್ಮ್‌ಗಳು ಪ್ರತಿದಿನ 1 ಪ್ರತಿಶತ ಅಥವಾ ಹೆಚ್ಚಿನ ದರದಲ್ಲಿ ಸಾಲವನ್ನು ವಿಧಿಸುತ್ತವೆ. ಈ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳು ಸಾಲವನ್ನು ಮರುಪಾವತಿಸಲು ಒಂದು ದಿನ ವಿಳಂಬವಾದರೆ ಈ ಜನರನ್ನು ತುಂಬಾ ಕೆಟ್ಟದಾಗಿ ನಡೆಸಿಕೊಳ್ಳುತ್ತವೆ. ಅರ್ಜಿಯಲ್ಲಿ, ಈ ಸಾಲದ ಅಪ್ಲಿಕೇಶನ್‌ಗಳ ವಿರುದ್ಧ ಕ್ರಮವನ್ನು ಕೋರಲಾಗಿದೆ.

ದಿ ಬೆಂಗಳೂರು ಸಿಟಿ ಕೋ-ಆಪರೇಟಿವ್ ಬ್ಯಾಂಕ್ : ರೂ.24.40 ಕೋಟಿ ನಿವ್ವಳ ಲಾಭ

ಬೆಂಗಳೂರು : ಸ್ವಾತಂತ್ರ್ಯ ಪೂರ್ವ 1907ರಲ್ಲಿ ಪ್ರಾರಂಭಗೊಂಡ ದಿ ಬೆಂಗಳೂರು ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಲಿ., ಬೆಂಗಳೂರು ಅಂದಿನಿಂದಲೂ ತನ್ನ ಗ್ರಾಹಕರಿಗೆ ಉತ್ತಮ ಬ್ಯಾಂಕಿಂಗ್ ಸೌಲಭ್ಯವನ್ನು ಒದಗಿಸುತ್ತಾ ಬಂದು, ಇಂದು ಕರ್ನಾಟಕ ರಾಜ್ಯದ 262 ಪಟ್ಟಣ ಸಹಕಾರ ಬ್ಯಾಂಕುಗಳ ಪೈಕಿ ಅತ್ಯುನ್ನತ ಪಟ್ಟಣ ಸಹಕಾರ ಬ್ಯಾಂಕಾಗಿ ಮುಂದುವರೆದು 2021-22ನೇ ಆರ್ಥಿಕ ವರ್ಷಾಂತ್ಯಕ್ಕೆ ಸಾಧಿಸಿದ ಪ್ರಗತಿ ಅಂಶಗಳನ್ನು ಬ್ಯಾಂಕಿನ ಅಧ್ಯಕ್ಷರಾದ ಆವಲಹಳ್ಳಿ ಚಂದ್ರಪ್ಪ ಆರ್. ರವರು ಪತ್ರಿಕಾ ಪ್ರಕಟಣೆಯಲ್ಲಿ ವಿವರಿಸಿದ್ದಾರೆ.



ಬ್ಯಾಂಕಿನ ಒಟ್ಟು ಸದಸ್ಯರ ಸಂಖ್ಯೆ 77166ಗೆ ಏರಿದ್ದು ಬ್ಯಾಂಕಿನ ಷೇರು ಬಂಡವಾಳವು ರೂ.91.55ಕೋಟಿಗಳಿಗೆ ಹೆಚ್ಚಿದೆ. ಕರ್ನಾಟಕ ರಾಜ್ಯದ ಎಲ್ಲಾ ಪಟ್ಟಣ ಸಹಕಾರ ಬ್ಯಾಂಕುಗಳ ಪೈಕಿ ಸದಸ್ಯರುಗಳ ಸಂಖ್ಯೆಯಲ್ಲಿ ಮತ್ತು ಷೇರು ಬಂಡವಾಳ ಸಂಗ್ರಹಣೆಯಲ್ಲಿ ಅಗ್ರಸ್ಥಾನ ಹೊಂದಿದೆ. ಬ್ಯಾಂಕಿನ ಆಪದ್ಧನ ಮತ್ತು ಸ್ವಂತ ನಿಧಿಗಳು ರೂ.324.83 ಕೋಟಿಗಳಿಗೆ ಹೆಚ್ಚಿವೆ, ಕರ್ನಾಟಕ ರಾಜ್ಯದ ಎಲ್ಲಾ ಪಟ್ಟಣ ಸಹಕಾರ ಬ್ಯಾಂಕುಗಳ ಪೈಕಿ ಆಪದ್ಧನ ಮತ್ತು ಸ್ವಂತ ನಿಧಿಗಳ ಸಂಗ್ರಹಣೆಯಲ್ಲಿ ಅಗ್ರ ಸ್ಥಾನ ಹೊಂದಿದೆ. ಬ್ಯಾಂಕಿನ ಒಟ್ಟು ಠೇವಣಿಗಳು ರೂ.2353.08 ಕೋಟಿಗಳಿಗೆ ಹೆಚ್ಚಿವೆ, ಕರ್ನಾಟಕ ರಾಜ್ಯದ ಎಲ್ಲಾ ಪಟ್ಟಣ ಸಹಕಾರ ಬ್ಯಾಂಕುಗಳ ಪೈಕಿ ಠೇವಣಿ ಸಂಗ್ರಹಣೆಯಲ್ಲಿ ಅಗ್ರಸ್ಥಾನ ಹೊಂದಿದೆ. ಬ್ಯಾಂಕಿನ ಒಟ್ಟು ದುಡಿಯುವ ಬಂಡವಾಳಗಳು ರೂ.2769.46 ಕೋಟಿಗಳಿಗೆ ಹೆಚ್ಚಿವೆ, ಕರ್ನಾಟಕ ರಾಜ್ಯದ ಎಲ್ಲಾ ಪಟ್ಟಣ ಸಹಕಾರ ಬ್ಯಾಂಕುಗಳ ಪೈಕಿ ಒಟ್ಟು ದುಡಿಯುವ ಬಂಡವಾಳದಲ್ಲಿ ಅಗ್ರಸ್ಥಾನ ಹೊಂದಿದೆ. ಬ್ಯಾಂಕು ತನ್ನ ಸದಸ್ಯರಿಗೆ ನೀಡಿದ ಒಟ್ಟು ಸಾಲ ಮತ್ತು ಮುಂಗಡಗಳು ರೂ.1592.52 ಕೋಟಿಗಳಿಗೆ ಹೆಚ್ಚಿವೆ, ಕರ್ನಾಟಕ ರಾಜ್ಯದ ಎಲ್ಲಾ ಪಟ್ಟಣ ಸಹಕಾರ ಬ್ಯಾಂಕುಗಳ ಪೈಕಿ ಸದಸ್ಯರುಗಳ ಸಾಲ ಮತ್ತು ಮುಂಗಡಗಳ ನೀಡಿಕೆಯಲ್ಲಿ ಅಗ್ರಸ್ಥಾನ ಹೊಂದಿದೆ.

ಬ್ಯಾಂಕು ಒಟ್ಟಾರೆ ರೂ.1070.31 ಕೋಟಿಗಳ ಗುಂತಾಯ ಹೂಡಿಕೆ ಹೊಂದಿವೆ. 2021-22ನೇ ಸಾಲಿನ ಅಂತ್ಯಕ್ಕೆ ನಿವ್ವಳ ಅನುತ್ಪಾದಕ ಸಾಲಗಳು ಶೇಕಡ ಶೂನ್ಯಕ್ಕೆ (0% Net NPA) ಇಳಿದಿರುತ್ತವೆ. 2021-22ನೇ ಸಾಲಿಗೆ ತೆರಿಗೆ ಮತ್ತು ಅವಕಾಶಗಳ ಪೂರ್ವ ರೂ.97.52 ಕೋಟಿ ಲಾಭ ಹೊಂದಿದ್ದು, ತೆರಿಗೆ ಮತ್ತು ಅವಕಾಶಗಳ ನಂತರ ರೂ.24.40 ಕೋಟಿ ನಿವ್ವಳ ಲಾಭ ಹೊಂದಿದೆ.

ಬ್ಯಾಂಕು ಕರ್ನಾಟಕ ರಾಜ್ಯಾದ್ಯಂತ ಕಾರ್ಯಕ್ಷೇತ್ರ ವ್ಯಾಪ್ತಿ ಹೊಂದಿದ್ದು ಹಾಲಿ ಬೆಂಗಳೂರು ಮಹಾನಗರದ ವಿವಿಧ ಬಡಾವಣೆಗಳಲ್ಲಿ ಒಟ್ಟು 20 ಶಾಖೆಗಳು, ರಾಮನಗರ ಜಿಲ್ಲಾ ಕೇಂದ್ರದಲ್ಲಿ ಒಂದು ಶಾಖೆ ಮತ್ತು ಮೈಸೂರು ನಗರದಲ್ಲಿ ಒಂದು ಶಾಖೆ ಒಟ್ಟು 22 ಶಾಖೆಗಳನ್ನು ಹೊಂದಿ ಕಾರ್ಯನಿರ್ವಹಿಸುತ್ತಿದೆ.

ಈ ಎಲ್ಲಾ ಅದ್ವಿತೀಯ ಸಾಧನೆಗೆ ಸದಸ್ಯರುಗಳ ಸಹಕಾರ ಬೆಂಬಲ ಕಾರಣವೆಂದು ಅವರುಗಳಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಮತ್ತು ಇದೇ ರೀತಿಯ ಸಹಕಾರ ಮುಂದಿನ ದಿನಗಳಲ್ಲಿ ಮುಂದುವರಿಸಲಿ ಎಂದು ಕೋರುತ್ತೇನೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಆವಲಹಳ್ಳಿ ಚಂದ್ರಪ್ಪ ಆರ್. ರವರು ತಿಳಿಸಿದ್ದಾರೆ.

ಸ್ವರ್ಣ ಭಾರತಿ ಸಹಕಾರ ಬ್ಯಾಂಕಿಗೆ ರೂ.1.56 ಕೋಟಿ ಲಾಭ

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ವಿವಿಧ ಸ್ಥಳಗಳಲ್ಲಿನ ಗ್ರಾಹಕರಿಗೆ ಉತ್ತಮ ಬ್ಯಾಂಕಿಂಗ್ ಸೇವೆಯನ್ನು ಒದಗಿಸುವ ಉದ್ದೇಶದಿಂದ ಆರಂಭವಾಗಿರುವ ಸ್ವರ್ಣಭಾರತಿ ಸಹಕಾರ ಬ್ಯಾಂಕ್, ದೇಶದಲ್ಲಿ ಸಾಂಕ್ರಾಮಿಕ ಮತ್ತು ವಿವಿಧ ಕಾರಣಗಳಿಂದಾಗಿ ಎದುರಾಗಿದ್ದ ಸಾಮಾಜಿಕ-ಆರ್ಥಿಕ ಸಂಕಷ್ಟದ ನಡುವೆಯೂ 2021-2022ನೇ ಸಾಲಿನಲ್ಲಿ 1 ಕೋಟಿ 56ಲಕ್ಷ ರೂ.ಗಳ ನಿವ್ವಳ ಲಾಭಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಡಾ. ಪಿ.ಎಲ್. ವೆಂಕಟರಾಮರೆಡ್ಡಿ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ವೆಂಕಟರಾಮರೆಡ್ಡಿ, ಈ ಸಾಲಿನಲ್ಲಿ ಅತ್ಯುತ್ತಮ ಪ್ರಗತಿಯನ್ನು ಬ್ಯಾಂಕ್ ಸಾಧಿಸಿದೆ. ಕಳೆದ ಸಾಲಿನಲ್ಲಿ 103.63ಲಕ್ಷ ರೂ.ಗಳ ನಿವ್ವಳ ಲಾಭ ಗಳಿಸಿದ್ದ ಬ್ಯಾಂಕ್ 2021-22ನೇ ಸಾಲಿನಲ್ಲಿ 156.77ಲಕ್ಷ ರೂಪಾಯಿಗಳ ಲಾಭ ಗಳಿಸುವ ಮೂಲಕ ವರ್ಷದಿಂದ ವರ್ಷಕ್ಕೆ ಪ್ರಗತಿಯುಕ್ತ ದಾಖಲೆಗಳು ಇಡುತ್ತಿದೆ ಎಂದು ತಿಳಿಸಿದರು.

ಪ್ರಸ್ತುತ 10 ಸಾವಿರಕ್ಕೂ ಹೆಚ್ಚು ಸದಸ್ಯರನ್ನು ಹೊಂದುವ ಮೂಲಕ ಬೆಂಗಳೂರು ನಗರದಲ್ಲಿ ಗ್ರಾಹಕರ ಸ್ನೇಹಿಯಾದ ಸಹಕಾರಿ ಬ್ಯಾಂಕುಗಳಲ್ಲಿ ಒಂದು ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. 172.87 ಕೋಟಿಗೂ ಹೆಚ್ಚು ದುಡಿಯುವ ಬಂಡವಾಳ ಹೊಂದಿದೆ. ನೆಟ್ ಎನ್‌ಪಿಎ ಶೇ.1.59ಕ್ಕೆ ಇಳಿಕೆಯಾಗಿದ್ದು, 1.56 ಕೋಟಿಗಳಷ್ಟು ಲಾಭವನ್ನು ಗಳಿಸಿದೆ. ಲೆಕ್ಕಪರಿಶೋಧನಾ ವರ್ಗೀಕರಣದಲ್ಲಿ ಬ್ಯಾಂಕು “ಎ” ಶ್ರೇಣಿಯನ್ನು ಪಡೆದು ಸಾರ್ವಜನಿಕರ ವಿಶ್ವಾಸ ಗಳಿಸಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.

ಬ್ಯಾಂಕಿನ ಉಪಾಧ್ಯಕ್ಷ ತಿಬ್ಬೇಗೌಡ, ಮಾಜಿ ಅಧ್ಯಕ್ಷ ಟಿ.ಎನ್. ಚೌಡಪ್ಪ, ನಿರ್ದೇಶಕರಾದ ಕೆ. ನರಸಿಂಹಮೂರ್ತಿ, ಟಿ. ಸತೀಶ್ ಬಾಬು, ಆರ್. ಹರೀಶ್, ಡಾ. ಲತಾ ನಾರಾಯಣ್, ಕೆ. ನಾರಾಯಣಸ್ವಾಮಿ, ಬಿ. ನಾಗರಾಜ, ಜಿ.ಎಂ. ರವೀಂದ್ರ, ಡಿ.ಬಿ. ಶರತ್‌ಕುಮಾರ್, ಸಿ.ವೆಂಕಟೇಶ್, ಎನ್. ನಾಗರಾಜ್, ಜಿ.ಕೆ. ರಾಮಕೃಷ್ಣ, ಸಿಇಒ ಕೃಷ್ಣಮೂರ್ತಿ ಮತ್ತು ಗ್ರಾಹಕರು ಉಪಸ್ಥಿತರಿದ್ದರು.

ಶಿರಸಿ ಅರ್ಬನ್ ಸಹಕಾರಿ ಬ್ಯಾಂಕಿನ ದಾಖಲೆಯ ನಾಧನೆ...

ರೂ.1692 ಕೋಟಿ ಒಟ್ಟು ವ್ಯವಹಾರ ಹಾಗೂ ರೂ.11.91 ಕೋಟಿ ನಿರ್ವಹಣಾ ಲಾಭ



45,000 ಕ್ಕಿಂತ ಹೆಚ್ಚು ಸದಸ್ಯರನ್ನು ಹೊಂದಿರುವ ಬೃಹತ್ ಪಟ್ಟಣ ಸಹಕಾರಿ ಬ್ಯಾಂಕು ಈ ವರ್ಷ ತನ್ನ ಶೇರು ಬಂಡವಾಳವನ್ನು ಕಳೆದ ವರ್ಷದ ರೂ.22.88 ಕೋಟಿಗಳಿಂದ ಪ್ರಸಕ್ತ ಆರ್ಥಿಕ ವರ್ಷಾಂತ್ಯಕ್ಕೆ ರೂ.25.71 ಕೋಟಿಗಳಿಗೆ ಹೆಚ್ಚಿಸುವುದರ ಮೂಲಕ ಶೇಕಡಾ 12.37 ರಷ್ಟು ವೃದ್ಧಿ ದಾಖಲಿಸಿದೆ ಹಾಗೂ ಸ್ವಂತ ನಿಧಿಗಳನ್ನು ರೂ.113.63 ಕೋಟಿಗಳಿಗೆ ವೃದ್ಧಿಸುವುದರೊಂದಿಗೆ ಸ್ವಂತ ಬಂಡವಾಳವನ್ನು ರೂ.139.34 ಕೋಟಿಗಳಿಗೆ ವೃದ್ಧಿಸಿಕೊಂಡಿರುತ್ತದೆ. ಬ್ಯಾಂಕು ನಿತ್ಯ ಅನುತ್ತಾದಕ ಆಸ್ತಿಗಳ ಪ್ರಮಾಣವನ್ನು ಸತತ ಹನ್ನೊಂದು ವರ್ಷಗಳಿಂದ ಪ್ರತಿಶತ ಸೊನ್ನೆಗೆ ಕಾಯ್ದುಕೊಂಡು ಬಂದಿರುವುದು ಹೆಮ್ಮೆಯ ವಿಷಯವಾಗಿದೆ.

ಶಿರಸಿ : 116 ವರ್ಷಗಳ ಇತಿಹಾಸ ಹೊಂದಿರುವ ಕರ್ನಾಟಕದ ಪ್ರತಿಷ್ಠಿತ ಪಟ್ಟಣ ಸಹಕಾರಿ ಬ್ಯಾಂಕ್ “ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್” ಮಾರ್ಚ್ 31, 2022 ಕ್ಕೆ ಅಂತ್ಯಗೊಂಡ ಆರ್ಥಿಕ ವರ್ಷದಲ್ಲಿ ತನ್ನ ಒಟ್ಟು ವ್ಯವಹಾರವನ್ನು ರೂ.1692 ಕೋಟಿಗಳಿಗೆ ವೃದ್ಧಿಸಿ ನೂತನ ದಾಖಲೆಯನ್ನು ನಿರ್ಮಿಸಿದೆ ಹಾಗೂ ರೂ.11.91 ಕೋಟಿ ನಿರ್ವಹಣಾ ಲಾಭ, ರೂ.8.49 ಕೋಟಿ ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಜಯದೇವ ನಿಲೇಕಣಿಯವರು ತಿಳಿಸಿರುತ್ತಾರೆ.

ಬ್ಯಾಂಕಿನ ಒಟ್ಟು ವ್ಯವಹಾರವು ಪ್ರಸಕ್ತ ಸಾಲಿನಲ್ಲಿ ರೂ.1692 ಕೋಟಿ ದಾಖಲುವುದರೊಂದಿಗೆ ಹೊಸ ದಾಖಲೆಯನ್ನು ನಿರ್ಮಿಸಿದೆ. ಬ್ಯಾಂಕಿನ ಠೇವಣಿಗಳು ಕಳೆದ ವರ್ಷದ ರೂ.1008 ಕೋಟಿಗಳಿಂದ ಪ್ರಸಕ್ತ ವರ್ಷಾಂತ್ಯಕ್ಕೆ ರೂ.1064 ಕೋಟಿಗಳಿಗೆ ಹಾಗೂ ಒಟ್ಟು ಸಾಲ ಮತ್ತು ಮುಂಗಡಗಳು ಕಳೆದ ವರ್ಷದ ರೂ.591 ಕೋಟಿಗಳಿಂದ ಪ್ರಸಕ್ತ ಆರ್ಥಿಕ ವರ್ಷಾಂತ್ಯಕ್ಕೆ ರೂ.628 ಕೋಟಿಗಳಿಗೆ ಏರಿಕೆಯಾಗಿರುತ್ತದೆ. ಬ್ಯಾಂಕಿನ ಒಟ್ಟು ದುಡಿಯುವ ಬಂಡವಾಳ ಕಳೆದ ವರ್ಷದ ರೂ.1127 ಕೋಟಿಗಳಿಂದ ಪ್ರಸಕ್ತ ಆರ್ಥಿಕ ವರ್ಷಾಂತ್ಯಕ್ಕೆ ರೂ.1232 ಕೋಟಿಗಳಿಗೆ ಏರಿಕೆಯಾಗಿದ್ದು, ರೂ.105 ಕೋಟಿಯಷ್ಟು ಹೆಚ್ಚಳವಾಗುವುದರ ಮೂಲಕ ಶೇಕಡಾ 9.32 ರಷ್ಟು ವೃದ್ಧಿ ದಾಖಲಿಸಿದೆ. ಅಲ್ಲದೇ ಒಟ್ಟು ರೂ.461 ಕೋಟಿ ಹಣವನ್ನು ರಾಜ್ಯ ಸರಕಾರ, ಕೇಂದ್ರ ಸರಕಾರ ಮತ್ತು ವಿವಿಧ ಬ್ಯಾಂಕ್‌ಗಳಲ್ಲಿ ಗುಂತಾಯಿಸುವ ಮೂಲಕ ಬ್ಯಾಂಕಿನ ಆರ್ಥಿಕ ಸ್ಥಿರತೆಯನ್ನು ದೃಢೀಕರಿಸಿದೆ. ಒಟ್ಟು 45,000 ಕ್ಕಿಂತ ಹೆಚ್ಚು ಸದಸ್ಯರನ್ನು ಹೊಂದಿರುವ ಬೃಹತ್ ಪಟ್ಟಣ ಸಹಕಾರಿ ಬ್ಯಾಂಕು ಈ ವರ್ಷ ತನ್ನ ಶೇರು ಬಂಡವಾಳವನ್ನು ಕಳೆದ ವರ್ಷದ ರೂ.22.88 ಕೋಟಿಗಳಿಂದ ಪ್ರಸಕ್ತ ಆರ್ಥಿಕ ವರ್ಷಾಂತ್ಯಕ್ಕೆ ರೂ.25.71 ಕೋಟಿಗಳಿಗೆ ಹೆಚ್ಚಿಸುವುದರ ಮೂಲಕ ಶೇಕಡಾ 12.37 ರಷ್ಟು ವೃದ್ಧಿ ದಾಖಲಿಸಿದೆ ಹಾಗೂ ಸ್ವಂತ ನಿಧಿಗಳನ್ನು ರೂ.113.63 ಕೋಟಿಗಳಿಗೆ ವೃದ್ಧಿಸುವುದರೊಂದಿಗೆ ಸ್ವಂತ ಬಂಡವಾಳವನ್ನು ರೂ.139.34 ಕೋಟಿಗಳಿಗೆ ವೃದ್ಧಿಸಿಕೊಂಡಿರುತ್ತದೆ. ಬ್ಯಾಂಕು ನಿತ್ಯ ಅನುತ್ತಾದಕ ಆಸ್ತಿಗಳ ಪ್ರಮಾಣವನ್ನು ಸತತ ಹನ್ನೊಂದು ವರ್ಷಗಳಿಂದ ಪ್ರತಿಶತ ಸೊನ್ನೆಗೆ ಕಾಯ್ದುಕೊಂಡು ಬಂದಿರುವುದು ಹೆಮ್ಮೆಯ ವಿಷಯವಾಗಿದೆ.

ಬ್ಯಾಂಕು ಈ ಹೊಸ ಆರ್ಥಿಕ ವರ್ಷದಲ್ಲಿ ಸಾಲ ಮುಂಗಡಗಳ ಬಡ್ಡಿ

ದರಗಳನ್ನು ಪರಿಷ್ಕರಿಸಿದ್ದು ಗೃಹ ಸಾಲ - 7.75%, ಕಾರು ಸಾಲ - 8.00%, ವ್ಯವಹಾರ, ಉದ್ದಿಮೆಗಳಿಗೆ ದುಡಿಯುವ ಬಂಡವಾಳಕ್ಕಾಗಿ-9.45% ಸ್ಪರ್ಧಾತ್ಮಕ ದರಗಳಲ್ಲಿ ಸಾಲ ನೀಡುತ್ತಿದ್ದು ಸದಸ್ಯರು ಹಾಗೂ ಗ್ರಾಹಕರು ಈ ಸಾಲ ಯೋಜನೆಗಳ ಲಾಭ ಪಡೆಯಬೇಕೆಂದು ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಜಯದೇವ ನಿಲೇಕಣಿಯವರು ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಬ್ಯಾಂಕಿನ ಎಲ್ಲಾ ಶಾಖೆಗಳು “ಕೋರ ಬ್ಯಾಂಕಿಂಗ್” ತಂತ್ರಜ್ಞಾನವನ್ನು ಅಳವಡಿಸಿಕೊಂಡು ಬ್ಯಾಂಕಿನ ಗ್ರಾಹಕರಿಗೆ ತಂತ್ರಜ್ಞಾನಪೂರಿತ ಅತ್ಯಾಧುನಿಕ ಬ್ಯಾಂಕಿಂಗ್ ಸೌಲಭ್ಯಗಳನ್ನು ನೀಡುತ್ತಿದೆ. ತನ್ಮೂಲಕ ಎಲ್ಲಾ ಶಾಖೆಗಳಲ್ಲಿ ಆರ್.ಟಿ.ಜಿ.ಎಸ್.(RTGS), ಎನ್.ಇ.ಎಫ್.ಟಿ.(NEFT), ಎ.ಟಿ.ಎಮ್.(ATM), ರೂಪೇ ಕಾರ್ಡ್ (RuPay Card), ಮೊಬೈಲ್ ಬ್ಯಾಂಕಿಂಗ್, ಐ.ಎಂ.ಪಿ.ಎಸ್. (I.M.P.S.), ಸಿ.ಟಿ.ಎಸ್. ಕ್ಲಿಯರಿಂಗ್ (CTS Clearing), ಎಸ್.ಎಮ್.ಎಸ್. ಅಲರ್ಟ್, ಪಿ.ಒ.ಎಸ್.(POS)ಮಶೀನ್ ಮುಂತಾದ ನವೀನ ಗ್ರಾಹಕ ಸ್ನೇಹಿ ಸೌಲಭ್ಯಗಳನ್ನು ಗ್ರಾಹಕರಿಗೆ ನೀಡುತ್ತಾ ಬಂದಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಬ್ಯಾಂಕು ಯು.ಪಿ.ಐ (U.P.I) ಸೇವೆಯನ್ನು ಪ್ರಾರಂಭಿಸಿದ್ದು, ಗ್ರಾಹಕರು ಈ ಸೌಲಭ್ಯದ ಪ್ರಯೋಜನವನ್ನು ಇನ್ನು ಮುಂದೆ ಪಡೆಯಬಹುದಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಜಯದೇವ ನಿಲೇಕಣಿಯವರು ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕೋವಿಡ್-19 ಸಾಂಕ್ರಾಮಿಕ ರೋಗವು ಹರಡಿರುವ ಅವಧಿಯಲ್ಲಿಯೂ ಬ್ಯಾಂಕು ತನ್ನ ಎಲ್ಲಾ ಗ್ರಾಹಕರಿಗೆ ಎಂದಿನಂತೆ ಅತ್ಯುತ್ತಮ ಸೇವೆಯನ್ನು ನೀಡಿ ದಾಖಲೆಯ ವ್ಯವಹಾರದೊಂದಿಗೆ ಲಾಭಗಳಿಸಿರುವುದು ಅತ್ಯಂತ ಹೆಮ್ಮೆಯ ವಿಷಯವಾಗಿದ್ದು, ಬ್ಯಾಂಕಿನ ಈ ಎಲ್ಲ ಸಾಧನೆಗಳಿಗೆ ಗೌರವಾನ್ವಿತ ಸದಸ್ಯರ, ಅಭಿಮಾನಿ ಗ್ರಾಹಕರ ಅಭೂತಪೂರ್ವ ವಿಶ್ವಾಸ, ನಿರಂತರ ಸಹಕಾರ, ಆಡಳಿತ ಮಂಡಳಿಯ ಸೂಕ್ತ ಮಾರ್ಗದರ್ಶನ ಹಾಗೂ ಸಿಬ್ಬಂದಿಗಳ ನಿಷ್ಠಾಪೂರ್ಣ ಕರ್ತವ್ಯ ನಿರ್ವಹಣೆಯೇ ಕಾರಣವೆಂದು ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಜಯದೇವ ನಿಲೇಕಣಿಯವರು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀಮತಿ ಆರತಿ ಶೆಟ್ಟರ್ ರವರೊಂದಿಗೆ ಜಂಟಿ ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಎಂ.ಸಿ.ಸಿ. ಬ್ಯಾಂಕ್ ವತಿಯಿಂದ ಹಿರಿಯ ನ್ಯಾಯವಾದಿ ಕ್ಲೆರೆನ್ಸ್ ಪಾಯ್ಸ್‌ರವರಿಗೆ ಸನ್ಮಾನ



ಮಂಗಳೂರು : ಎಂ.ಸಿ.ಸಿ. ಬ್ಯಾಂಕಿನ ಆಡಳಿತ ಕಛೇರಿಯಲ್ಲಿ ಹಿರಿಯ ನ್ಯಾಯವಾದಿ ಮತ್ತು ಮುಖ್ಯ ಕ್ಲೆರೆನ್ಸ್ ಪಾಯ್ಸ್ ರವರಿಗೆ ಅವರ 94ನೇ ಜನ್ಮದಿನದ ಪ್ರಯುಕ್ತ ಶುಭಾಶಯವನ್ನು ಕೋರಿ ಅವರು ಸಮಾಜಕ್ಕೆ ಸಲ್ಲಿಸಿದ ನಿಸ್ವಾರ್ಥ ಸೇವೆಯನ್ನು ಶ್ಲಾಘಿಸಿ ದಿನಾಂಕ 05.04.2022 ರಂದು ಬ್ಯಾಂಕಿನ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಬ್ಯಾಂಕಿನ ಅಧ್ಯಕ್ಷರಾದ ಅನಿಲ್ ಲೋಬೋರವರು ಕಳೆದ 70 ವರ್ಷಗಳಿಂದ ಕ್ಲೆರೆನ್ಸ್ ಪಾಯ್ಸ್‌ರವರು, ಪ್ರಾಮಾಣಿಕತೆಯಿಂದ ಮತ್ತು ಶ್ರದ್ಧೆಯಿಂದ ನ್ಯಾಯವಾದಿ ವೃತ್ತಿಯನ್ನು ನಡೆಸಿಕೊಂಡು ಬರುತ್ತಿದ್ದು, ನಮ್ಮ ಎಂ.ಸಿ.ಸಿ. ಬ್ಯಾಂಕಿನ ಕಾನೂನು ಸಲಹೆಗಾರರಾಗಿ, ಕಳಂಕರಹಿತ ಮತ್ತು ನಿಷ್ಪಕ್ಷ ಸೇವೆಯನ್ನು ಸಲ್ಲಿಸುತ್ತಾರೆ. ಅವರ ಸೇವೆಯು ನಮ್ಮೆಲ್ಲರಿಗೂ ಆದರ್ಶಪ್ರಾಯವಾಗಿದೆ. ಅವರು ನಮ್ಮೊಂದಿಗೆ ತಮ್ಮ 94ನೇ ಜನ್ಮ ದಿನವನ್ನು ಆಚರಿಸಲು ಬಂದಿರುವುದು ನಮಗೆ ಮತ್ತು ನಮ್ಮ ಬ್ಯಾಂಕಿಗೆ ಹೆಮ್ಮೆಯ ವಿಚಾರವಾಗಿದೆ ಎಂದರು.

ಬ್ಯಾಂಕಿನ ಮಹಿಳಾ ನಿರ್ದೇಶಕರಾಗಿರುವ ಐರಿನ್ ರೆಬೆಲ್ಲೋರವರು, ಕ್ಲೆರೆನ್ಸ್ ಪಾಯ್ಸ್ ಬಗ್ಗೆ ಮಾತನಾಡುತ್ತಾ, ಈ ಪ್ರಾಯದಲ್ಲೂ ಅವರ ಯುವಕರನ್ನು ನಾಚಿಸುವಂತಹ ಚಲನಶೀಲತೆ ಮತ್ತು ಸೂಕ್ಷ್ಮತೆಯನ್ನು ಕೊಂಡಾಡಿದರು. ಅವರ ಮುಂದಿನ ಜೀವನವು ಸುಖಮಯವಾಗಲಿ ಎಂದು ಹಾರೈಸುತ್ತಾ ಅವರ ನೂರನೇ ಜನ್ಮದಿನವನ್ನು ಆಚರಿಸುವ ಭಾಗ್ಯ ನಮಗೆಲ್ಲರಿಗೂ ಒದಗಿ ಬರಲೆಂದು ಪ್ರಾರ್ಥಿಸಿದರು. ನ್ಯಾಯವಾದಿ ಕ್ಲೆರೆನ್ಸ್ ಪಾಯ್ಸ್‌ರವರು ತಮ್ಮ ಜನ್ಮ ದಿನದ ಸನ್ಮಾನದ ಬಗ್ಗೆ ಮಾತನಾಡಿ, ಎಂ.ಸಿ.ಸಿ. ಬ್ಯಾಂಕ್ ತಮ್ಮ ಮೇಲೆ ತೋರಿಸಿದ

ಪ್ರೀತಿ ಮತ್ತು ಗೌರವಕ್ಕೆ ತಮ್ಮ ಕೃತಜ್ಞತೆಯನ್ನು ಸಲ್ಲಿಸಿದರು. ಬ್ಯಾಂಕಿನ ಕಾನೂನು ಸಲಹೆಗಾರರಾಗಿ ಕಳೆದ 72 ವರ್ಷಗಳಿಂದ ಎಂ.ಸಿ.ಸಿ. ಬ್ಯಾಂಕಿಗೆ ನೀಡಿದ ಯಾವುದೇ ಕಾನೂನು ಸಲಹೆ ತಪ್ಪಾಗಿರಲಿಲ್ಲ ಎಂಬುದು ನನಗೆ ತೃಪ್ತಿ ತಂದಿದೆ. ಉಪಾಧ್ಯಕ್ಷರಾದ ಜೆರಾಲ್ಡ್ ಜೂಡ್ ಡಿಸಿಲ್ವಾರವರು ಮಾತನಾಡುತ್ತಾ, ಕ್ಲೆರೆನ್ಸ್ ಪಾಯ್ಸ್ ರವರ ಸೇವೆಯನ್ನು ಮತ್ತು ನಮ್ಮ ಸಮಾಜಕ್ಕೆ ಅವರು ನೀಡಿರುವಂತಹ ಕೊಡುಗೆಯನ್ನು ಕೊಂಡಾಡುತ್ತಾ ಅವರ ಸೇವೆಯನ್ನು ಪಡೆದಿರುವುದು ನಮ್ಮೆಲ್ಲರ ಸೌಭಾಗ್ಯವಾಗಿದೆ ಮತ್ತು ಅವರನ್ನು ಮುಖಾಮುಖಿ ಭೇಟಿಯಾಗಿರುವುದು ನನಗೆ ಸಂತಸವನ್ನು ತಂದಿದೆ ಎಂದರು. ಈ ಸಂದರ್ಭದಲ್ಲಿ ಕ್ಲೆರೆನ್ಸ್ ಪಾಯ್ಸ್‌ರವರಿಗೆ ಹೂಗೂಚ್ಚು, ಶಾಲ್ ಮತ್ತು ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

ಬ್ಯಾಂಕಿನ ಮಹಾಪ್ರಬಂಧಕ ಸುನಿಲ್ ಮಿನೇಜಸ್ ಕ್ಲೆರೆನ್ಸ್ ಪಾಯ್ಸ್‌ರವರ ಸರಳತೆ ಮತ್ತು ವಿನಯ ಸ್ವಭಾವವನ್ನು ತಾವು ಅನುಭವಿಸಿದ ಬಗ್ಗೆ ಉದಾಹರಣೆಯೊಂದಿಗೆ ವಿವರಿಸಿ ನಮ್ಮ ಸನ್ಮಾನ ಸ್ವೀಕರಿಸಿದ್ದಕ್ಕೆ ಕೃತಜ್ಞತೆಯನ್ನು ಸಲ್ಲಿಸಿದರು. ಈ ಕಾರ್ಯಕ್ರಮವನ್ನು ನಡೆಸಲು ಅನುವು ಮಾಡಿಕೊಟ್ಟ ಕ್ಲೆರೆನ್ಸ್ ಪಾಯ್ಸ್ ಮತ್ತು ಈ ಬಗ್ಗೆ ಮುತುವರ್ಜಿ ವಹಿಸಿದ ಬ್ಯಾಂಕಿನ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಆಡಳಿತ ಮಂಡಳಿಯನ್ನು ಅಭಿನಂದಿಸಿ ಧನ್ಯವಾದವನ್ನು ಸಮರ್ಪಿಸಿದರು. ನಿರ್ದೇಶಕರಾದ ಅಂಡ್ರ್ಯೂ ಡಿಸೋಜ, ಮಾರ್ಸೆಲ್ ಡಿಸೋಜ, ಜೆ. ಪಿ. ರೊಡ್ರಿಗಸ್, ಎಲ್‌ರೋಯ್ ಕಿರಣ್ ಕ್ರಾಸ್ಕೊ, ರೋಶನ್ ಡಿ'ಸೋಜ, ಅನಿಲ್ ಪತ್ರಾವೊ, ಡೇವಿಡ್ ಡಿಸೋಜ, ಹೆರಾಲ್ಡ್ ಮೊಂತೇರೊ, ಡಾ|| ಫ್ರೀಡಾ ಡಿಸೋಜ, ಡಾ|| ಜೆರಾಲ್ಡ್ ಪಿಂಟೊ, ವೃತ್ತಿಪರ ನಿರ್ದೇಶಕರಾದ ಸಿ.ಜಿ. ಪಿಂಟೊ, ಉಪ ಮಹಾಪ್ರಬಂಧಕರಾದ ರಾಜ್ ಮಿನೇಜಸ್ ಮತ್ತು ಆಡಳಿತ ಕಛೇರಿಯ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕ್ ಅ. : ವ್ಯವಸ್ಥಾಪಕರ ಜೀರ್ಣೋದ್ಧಾರ ಸಮಾರಂಭ

ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕ್‌ನಲ್ಲಿ 37 ವರ್ಷ ಸೇವೆ ಸಲ್ಲಿಸಿದ ಶ್ರೀಮತಿ ಶಕುಂತಲರವರು ಇತ್ತೀಚೆಗೆ ವ್ಯವಸ್ಥಾಪಕರಾಗಿ ನಿವೃತ್ತಿಗೊಂಡ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಾರಂಭವನ್ನು ಆಯೋಜಿಸಲಾಯಿತು. ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಎಚ್.ಜಯಪ್ರಕಾಶ್ ಕಿಡ್ಲಾಯರವರು ಶ್ರೀಮತಿ ಶಕುಂತಲ ಹಾಗೂ ಶ್ರೀ ದಾಮೋದರ ದಂಪತಿಗಳನ್ನು ಸನ್ಮಾನಿಸಿದರು. ಉಪಾಧ್ಯಕ್ಷರಾದ ಶ್ರೀ ಪಿ.ರಾಘವೇಂದ್ರ ಭಟ್, ನಿರ್ದೇಶಕರಾದ ಶ್ರೀ ಪಿ.ಎನ್. ರವೀಂದ್ರರಾವ್, ಶ್ರೀ ಭಾಸ್ಕರರಾವ್ ಕಿಡಿಯೂರು, ಶ್ರೀ ಎನ್. ಪ್ರಹ್ಲಾದ್ ಬಲ್ಲಾಳ್, ಶ್ರೀಮತಿ ಮನೋರಮಾ ಎಸ್., ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಎಸ್. ಕುಮಾರಸ್ವಾಮಿ ಉಡುಪ, ಸಹಾಯಕ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಪಿ. ವಿಷ್ಣುಮೂರ್ತಿ ಆಚಾರ್ಯ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.



ನಿಮ್ಮ ಪ್ರಶ್ನೆ ನಮ್ಮ ಉತ್ತರ

» ಸುಧಾಕರ್ ಭಟ್, ಬ್ಯಾಂಕಿಂಗ್ ಸಲಹೆಗಾರರು.



01. ಒಬ್ಬ ವ್ಯಕ್ತಿ ತನ್ನ ಹೆಸರಿನಲ್ಲಿ ಯಂತ್ರೋಪಕರಣಗಳಿಗಾಗಿ ಮತ್ತು ಕಟ್ಟಡ ನಿರ್ಮಾಣಕ್ಕಾಗಿ ಅವಧಿ ಸಾಲ ಮತ್ತು ಕ್ಯಾಶ್ ಕ್ರೆಡಿಟ್ ಸೌಲಭ್ಯವನ್ನು ಬ್ಯಾಂಕಿನಿಂದ ಪಡೆದಿದ್ದಾನೆ. ಅದೇ ವ್ಯಕ್ತಿ ತನ್ನ ಏಕಮಾತ್ರ ಮಾಲೀಕತ್ವದ ಹೆಸರಿನಲ್ಲಿ ಕೂಡಾ ಬ್ಯಾಂಕಿನಿಂದ ಸಾಲ ಸೌಲಭ್ಯಗಳನ್ನು ಪಡೆದಿರುತ್ತಾನೆ. ಆ ವ್ಯಕ್ತಿಗೆ ನೀಡಿದ ಎಲ್ಲಾ ಸಾಲಸೌಲಭ್ಯಗಳನ್ನು ಏಕ ಮಾನ್ಯತೆ ಮಿತಿ (Single Exposure) ಎಂದು ಪರಿಗಣಿಸಬೇಕು ಅಥವಾ ಗುಂಪು ಮಾನ್ಯತೆಯ ಮಿತಿಯೊಳಗಿರಬೇಕು ಎಂದು ಪರಿಗಣಿಸಬೇಕು?

– ಇಳಕಲ್ ಕೋ-ಆಪರೇಟಿವ್ ಬ್ಯಾಂಕ್ ಲಿ., ಇಳಕಲ್.

ಉತ್ತರ : ಹೊಣೆಗಾರಿಕೆಯ ದೃಷ್ಟಿಕೋನದಿಂದ ಅವಲೋಕಿಸಿದಾಗ, ವೈಯಕ್ತಿಕ ವ್ಯಾಪಾರ ಮತ್ತು ಏಕಮಾತ್ರ ಮಾಲೀಕತ್ವ ಸಂಸ್ಥೆಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ಮೊಕದ್ದಮೆ ಹೂಡಿದರೆ ವ್ಯಾಪಾರ ವ್ಯಕ್ತಿ ಮತ್ತು ಅವರ ಎಲ್ಲಾ ಸ್ವತ್ತುಗಳು ಅಪಾಯದಲ್ಲಿರುತ್ತದೆ. ಆದ್ದರಿಂದ ಒಬ್ಬ ವ್ಯಕ್ತಿಗೆ ನೀಡುವ ಸಾಲ ಮತ್ತು ಆತನ ಏಕಮಾತ್ರ ಮಾಲೀಕತ್ವ ಸಂಸ್ಥೆಗೆ ನೀಡುವ ಸಾಲವು ಒಟ್ಟು ಸೇರಿ ಬ್ಯಾಂಕಿನ ಏಕಸಾಲಗಾರನ ಮಾನ್ಯತೆ (Single Exposure) ಮಿತಿಯೊಳಗಿರಬೇಕು.

02. (ಅ) ನಮ್ಮ ಬೇರೊಂದು ಬ್ಯಾಂಕಿನಲ್ಲಿ ಇಡಬಹುದಾದ ಗರಿಷ್ಠ ಠೇವಣಿ ಮೊತ್ತ ಮತ್ತು ಎಲ್ಲಾ ಬ್ಯಾಂಕುಗಳಲ್ಲಿ ಇಡಬಹುದಾದ ಒಟ್ಟು ಠೇವಣಿಯ ಗರಿಷ್ಠ ಮೊತ್ತ ಕ್ರಮವಾಗಿ ರೂ.156ಲಕ್ಷ ಮತ್ತು ರೂ.625ಲಕ್ಷ ಇರುತ್ತದೆ. ನಾವು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿರಿಸಿದ ರೂ.93ಲಕ್ಷ ಆರ್.ಎಫ್.ಡಿ. ಮೊತ್ತವನ್ನು ಗಣನೆಗೆ ತೆಗೆದುಕೊಂಡರೆ ಒಂದು ಬ್ಯಾಂಕಿನಲ್ಲಿ ಮತ್ತು ಎಲ್ಲಾ ಬ್ಯಾಂಕುಗಳಲ್ಲಿರಿಸಿದ ಠೇವಣಿಯು ಕ್ರಮವಾಗಿ ರೂ.203ಲಕ್ಷ ಮತ್ತು ರೂ.690ಲಕ್ಷವಾಗುತ್ತದೆ. ಹೀಗಿರುವಾಗ ಡಿ.ಸಿ.ಸಿ. ಬ್ಯಾಂಕಿನಲ್ಲಿರಿಸಿದ ಆರ್.ಎಫ್.ಡಿ ಹೂಡಿಕೆಯು ಬೇರೆ ಬ್ಯಾಂಕುಗಳಲ್ಲಿರಿಸಬಹುದಾದ ಠೇವಣಿ ಮಿತಿಯ ಭಾಗವೆಂದು ಪರಿಗಣಿಸಬೇಕೇ?

(ಆ) ನಾವು ಸಿ.ಆರ್.ಆರ್. ನಿರ್ವಹಣೆಗಾಗಿ ಬೇರೆ ಬ್ಯಾಂಕುಗಳ ಚಾಲ್ತಿ ಖಾತೆಗಳಲ್ಲಿ ಹಣವಿರಿಸಿದ್ದೇವೆ. ಇದು ಕೂಡಾ ಬೇರೆ ಬ್ಯಾಂಕುಗಳಲ್ಲಿರಿಸಬಹುದಾದ ಠೇವಣಿಯ ಮಿತಿಯ ಭಾಗವೆಂದು ಪರಿಗಣಿಸಬೇಕೇ?

– ಸಹಕಾರ ಬ್ಯಾಂಕ್ ಲಿ, ಶಿವಮೊಗ್ಗ ಜಿಲ್ಲೆ.

ಉತ್ತರ : (ಅ) ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳಲ್ಲಿ ಇರಿಸಿದ ಆರ್. ಎಫ್.ಡಿ. ಮೊತ್ತವು ಬ್ಯಾಂಕು ಇತರ ಬ್ಯಾಂಕುಗಳಲ್ಲಿ ಇಡಬಹುದಾದ ಠೇವಣಿ ಮಿತಿಯ ಭಾಗವಾಗಿದೆ. ರಿಜಿಸ್ಟ್ರಾರರ ನಿರ್ದೇಶನದಂತೆ, ಆರ್.ಎಫ್.ಡಿ ಯನ್ನು ಯಾವಾಗ ಬೇಕಾದರೂ ಹಿಂದಕ್ಕೆ ಪಡೆಯಬಹುದಾಗಿದೆ.

(ಆ) ಸಿ.ಆರ್.ಆರ್. ಉದ್ದೇಶಕ್ಕಾಗಿ ಇತರ ಬ್ಯಾಂಕುಗಳ ಚಾಲ್ತಿ ಖಾತೆಯಲ್ಲಿರುವ ಮೊತ್ತವು ಕೂಡಾ ಇತರ ಬ್ಯಾಂಕುಗಳಲ್ಲಿರಿಸಬಹುದಾದ ಗರಿಷ್ಠ ಠೇವಣಿಯ ಭಾಗವಾಗಿ ಪರಿಗಣಿಸಲ್ಪಡುತ್ತದೆ.

ಇಳಕಲ್ ಕೋ-ಆಪರೇಟಿವ್ ಬ್ಯಾಂಕ್ : ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಅವಿರೋಧ ಆಯ್ಕೆ



ಇಳಕಲ್ : ದಿನಾಂಕ : 06.04.2022ರಂದು ಜರುಗಿದ ಬ್ಯಾಂಕಿನ ಪದಾಧಿಕಾರಿಗಳ ಚುನಾವಣೆಯನ್ನು ಶ್ರೀ ಕಲ್ಲಪ್ಪ ಓಬಣ್ಣಗೋಳ - ರಿಟರ್ನಿಂಗ್ ಆಫೀಸರ್ ಹಾಗೂ ಸಹಕಾರ ಸಂಘಗಳ ಉಪನಿಬಂಧಕರು ಬಾಗಲಕೋಟೆ ಇವರು ದಿನಾಂಕ : 06.04.2022ರಂದು ಜರುಗಿಸಿದರು.

ಮಲ್ಲಪ್ಪ ರಾಜಪ್ಪ ಅಗ್ನಿ ಮತ್ತು ಶ್ರೀನಿವಾಸ ಹನುಮಂತಪ್ಪ ಸುರಪೂರ ಕ್ರಮವಾಗಿ ಬ್ಯಾಂಕಿನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಅವಿರೋಧವಾಗಿ

ಆಯ್ಕೆಗೊಂಡರು. ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಪಿ.ಬಿ. ಕಾಳಗಿ, ಎಲ್.ಎನ್.ಗುರಂ, ಎಮ್.ಎಸ್.ಪಾಟೀಲ, ಜಿ.ಎಮ್.ಬೋರಾ, ಮಹಾಂತೇಶ ಎಸ್. ಅಂಗಡಿ, ಎಲ್.ಬಿ.ಅರಸಿದ್ದಿ, ಪ್ರಿ.ವಿ. ಗಿರಡ್ಡಿ, ಎ.ಬಿ. ಮಂಗಲೂರ, ಬಿ.ಎಸ್. ತಾಳಿಕೋಟೆ, ಎಮ್.ಎಮ್. ಶೆಟ್ಟರ, ಎಸ್.ಎಸ್. ಸಪ್ಪರದ, ಸಿ.ಕೆ. ಅಕ್ಕಿ, ಪಿ.ಎಚ್. ಹೂಲಗೇರಿ, ಡಾ|| ಅರುಣಾ ಕೆ. ಅಕ್ಕಿ ಮತ್ತು ವೀಣಾ ಪಿ. ಅರಳಿಕಟ್ಟೆ ಇವರುಗಳು ಸಭೆಯಲ್ಲಿ ಹಾಜರಿದ್ದರು.



ಒನ್‌ಲೈನ್ ನ್ಯೂಸ್

ಈ ಪುಟದಲ್ಲಿನ ಸುದ್ದಿಗಳನ್ನು ಓದಿದ್ದೀರಾ...?

ಕುತೂಹಲಕಾರಿಯಾದ ಸುದ್ದಿಗಳು ನಿಮ್ಮ ಕಣ್ಣು ತಪ್ಪಿದ್ದರೆ, ಇಲ್ಲಿವೆ ಓದಿ.

- ನಂಜನಗೂಡು ಪಟ್ಟಣದಲ್ಲಿ ಹುಟ್ಟಿದ 5 ದಿನಗಳ ನಂತರ ತಾಯಿಯಿಂದ ಬೇರ್ಪಟ್ಟ ಹೆಣ್ಣು ಮಗುವನ್ನು ಹಲವರ ನೆರವಿನಿಂದ ಪತ್ತೆ ಹಚ್ಚಿ ಮತ್ತೆ ತಾಯಿ ಮಡಿಲು ಸೇರಿಸಿದ ಘಟನೆ ನಡೆದಿದೆ. ಅಲ್ಲಿನ ಮಹಿಳಾ ಸಾಂತ್ವನ ಕೇಂದ್ರದ ಅಧಿಕಾರಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
- ಪ್ರೀತಿಸಿ ವಿವಾಹವಾಗಿದ್ದ ಪತ್ನಿಗೆ ಯಾವುದೇ ಕೊರತೆ ಉಂಟಾಗದಂತೆ ನೋಡಿಕೊಳ್ಳುವ ಸಲುವಾಗಿ ಗುಜರಾತಿನಿಂದ ವಿಮಾನದಲ್ಲಿ ಬಂದು ನಗರದಲ್ಲಿ ಸರಗಳವು ಮಾಡಿ ವಾಪಸ್ ತೆರಳುತ್ತಿದ್ದ ಖದೀಮನನ್ನು ಚೆನ್ನಮ್ಮನ ಕೆರೆ ಅಚ್ಚುಕಟ್ಟು ರಾಣಿ ಪೊಲೀಸರು ಬಂಧಿಸಿದ್ದಾರೆ.
- ಭಾರತೀಯ ರಕ್ಷಣಾ ಮತ್ತು ಸಂಶೋಧನಾ ಸಂಸ್ಥೆ ನಿರ್ಮಿತ ಪಿನಾಕಾ ರಾಕೆಟ್ ವ್ಯವಸ್ಥೆಯ ಹೊಸ ಆವೃತ್ತಿಯ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ.
- ಕೇರಳ ಹೈಕೋರ್ಟ್ ಕಡಿಮೆ ಬುದ್ಧಿಮತ್ತೆ ಹೊಂದಿರುವ ಎಸೆಸ್ಸೆಲ್ ವಿಧ್ಯಾರ್ಥಿಗಳಿಗೆ ವಿಶೇಷ ಸವಲತ್ತು ನೀಡುವಂತೆ ರಾಜ್ಯ ಸರ್ಕಾರಕ್ಕೆ

ನಿರ್ದೇಶನ ನೀಡಿದೆ. ನಿಧಾನವಾಗಿ ಕಲಿಯುವವರ ಅಥವಾ ಬಾರ್ಡರ್ ಲೈನ್ ಬುದ್ಧಿಮತ್ತೆ ಹೊಂದಿದವರು ಎಂದು ಪರಿಗಣಿಸುವಂತೆ ನ್ಯಾಯಾಲಯ ಸೂಚಿಸಿದೆ.

- ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಜನಸಾಮಾನ್ಯರಿಗೆ ಸಂಕಷ್ಟಗಳ ಸರಮಾಲೆಯನ್ನೇ ತಂದಿಟ್ಟಿದೆ. ತೈಲ ಬೆಲೆ ಹೆಚ್ಚಳದಿಂದ ಪ್ರಯಾಣ ದುಬಾರಿಯಾಗಿದ್ದು, ಹೋಟೆಲ್, ರೆಸ್ಟೋರೆಂಟ್‌ಗಳ ತಿನಿಸುಗಳ ಬೆಲೆಯಲ್ಲಿ ಏರಿಕೆಯಾಗಿದೆ.
- ಭಾರತೀಯ ರೈಲ್ವೆಯನ್ನು ಖಾಸಗೀಕರಣಗೊಳಿಸುವ ಯಾವುದೇ ಯೋಜನೆಯನ್ನು ಕೇಂದ್ರ ಸರ್ಕಾರ ಹೊಂದಿಲ್ಲ ಎಂದು ಕೇಂದ್ರ ರೈಲ್ವೆ ಸಚಿವರು ಹೇಳಿದ್ದಾರೆ.
- ಭಾರತದಲ್ಲಿ ಎಲ್ವಿಜೆ, ಪೆಟ್ರೋಲ್, ಡೀಸೆಲ್ ಮೊದಲಾದ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಗಗನಕ್ಕೇರುತ್ತಲೇ ಇದೆ. ಒಂದು ಅಂದಾಜಿನ ಪ್ರಕಾರ, ಭಾರತದಲ್ಲಿ ಎಲ್ವಿಜೆ ಬೆಲೆ ವಿಶ್ವದಲ್ಲೇ ಅತಿ ಹೆಚ್ಚೆಂಬುದು ತಿಳಿದು ಬಂದಿದೆ.

ಹಿ ದು ಗ ರ ಅ ನಿ ಸಿ ಕೆ . . .



ಸಕಾಲಿಕ ಲೇಖನ : ಗೃಹಸಾಲವನ್ನು ಕಡಿಮೆ ಬಡ್ಡಿ ದರಕ್ಕೆ ಕೊಡಿಸುವುದಾಗಿ ಹೇಳಿ ವಂಚಿಸುವವರ ಜಾಲವೇ ನಗರಗಳಲ್ಲಿ ಹುಟ್ಟಿಕೊಂಡಿದ್ದು, ಕನಸಿನ ಮನೆ ಖರೀದಿಸುವ ವ್ಯಕ್ತಿಗಳು ಇಂತಹ ಬಲೆಗೆ ಬೀಳುತ್ತಿದ್ದಾರೆ. ಉತ್ತಮ ಸಿಬಿಲ್ ಸ್ಕೋರ್, ಸಮರ್ಪಕ ಆದಾಯ ದಾಖಲೆಗಳು, ಸಂಪೂರ್ಣ ಆದಾಯ ದಾಖಲೆಗಳು ಇಲ್ಲದೆ ಇದ್ದರೆ ಬ್ಯಾಂಕುಗಳು ಸಾಲ ನೀಡುವುದಿಲ್ಲ. ಈ ವಿಷಯದಲ್ಲಿ ಜನರನ್ನು ಎಚ್ಚರಿಸುವ ಕಳೆದ ಸಂಚಿಕೆಯಲ್ಲಿನ ಲೇಖನ ಸಕಾಲಿಕವಾಗಿತ್ತು.

» ಮಂಜುನಾಥ್ ಎಂ., ಚಿಕ್ಕಮಗಳೂರು

ಸ್ವಾಗತಾರ್ಹವಾದದ್ದು : ಸಹಕಾರ ಕ್ಷೇತ್ರದ ಬಗ್ಗೆ ಜನರಲ್ಲಿ ಹೆಚ್ಚಿನ ಅರಿವು ಮೂಡಿಸಲು ಸಹಕಾರ ವಿಶ್ವವಿದ್ಯಾಲಯ ಸ್ಥಾಪಿಸುವುದಾಗಿ ಕೇಂದ್ರ ಸಹಕಾರ ಸಚಿವ ಅಮಿತ್‌ಶಾ ಅವರು ಹೇಳಿದ್ದಾರೆ. ಸಹಕಾರ ಕ್ಷೇತ್ರದ ಪಾರದರ್ಶಕ ನಿರ್ವಹಣೆಗೆ ಹೊಸ ನೀತಿ ತರುವುದಾಗಿ ಪ್ರಕಟಿಸಿದ್ದಾರೆ. ಜನ ಅರ್ಥಿಕವಾಗಿ ಸಬಲೀಕರಣಗೊಳ್ಳಲು ಈ ಕ್ಷೇತ್ರವನ್ನು ಸಮೃದ್ಧಗೊಳಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದಿರುವುದು ಸ್ವಾಗತಾರ್ಹವಾದದ್ದು.

» ವೈ. ಮಹಾಂತೇಶ್, ಬಿಜಾಪುರ

ಸಂಪಾದಕರು :

ಪುಂಡಲಿಕ ಎನ್. ಕೇರೂರೆ,
ಮುಖ್ಯ ಕಾರ್ಯನಿರ್ವಹಣಾಧಿಕಾರಿ,
ಕರ್ನಾಟಕ ರಾಜ್ಯ ಪಟ್ಟಣ ಸಹಕಾರ
ಬ್ಯಾಂಕುಗಳ ಮಹಾಮಂಡಳ ನಿ.,
ಬೆಂಗಳೂರು.

ಇವರಿಗೆ,

Edited, Published and printed by Pundalik N. Kerure, C.E.O. on behalf of the
Karnataka State Co-operative Urban Banks Federation Ltd., Bangalore - 560027.
Published at : # 132, K.H. Road, Bangalore - 560027.
Printed at : Navarathna Printers, # 35, 3rd Cross, Sudhamanagar, Bangalore - 560027.